ಗರಿಷ್ಠ 36°C | ಕನಿಷ್ಠ 24°C

ಪ್ರತಿಷ್ಠಾಪನಾ ವರ್ಧಂತಿ ಉತ್ಸವ



ಸಿದ್ದಾಪುರದ ಕಾಲೋನಿಯ ಶ್ರೀ ನಾಗಚೌಡೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ ಜರುಗಿತು.

ಸಿದ್ದಾಪುರ: ಪಟ್ಟಣದ ರವೀಂದ್ರನಗರದ ಅಂಬೇಡ್ಕರ್ ಕಾಲೋನಿಯ ಶ್ರೀ ನಾಗಚೌಡೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ ಇತ್ತೀಚೆಗೆ ಜರುಗಿತು. ಶ್ರೀ ನಾಗಚೌಡೇಶ್ವರಿ ಸಪರಿವಾರ ದೇವರಿಗೆ ಪಂಚವಿಶಂತಿ ಕಲಶ ಸ್ಥಾಪನಾಪೂರ್ವಕ ಕಲಾತತ್ವ ಸಹಿತ ಅಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಜರುಗಿತು. ಸರ್ವಸೇವೆ, ಉಡಿ ಸೇವೆ ಮುಂತಾದ ಸೇವೆಗಳು ನಡೆದವು. ಸಂಜೆ ಕೊಂಡ್ಲಿಯ ಕಾಳಿಕಾಭವಾನಿ ಭಜನಾ ಮಂಡಳಿಯವರಿಂದ ಹಾಗೂ ಶಿರವಂತೆಯ ಗಣಪತಿ ಕಾಮತ ಸಂಗಡಿಗರಿಂದ ಭಜನಾ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.



ನಿವೃತ್ತ ಶಿಕ್ಷಕ, ನೌಕರರ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ ನಾಯಕರಿಗೆ ಯಲ್ಲಾಪುರ ಪಟ್ಟಣದ ನೌಕರರ ಭವನದಲ್ಲಿ ನುಡಿನಮನ ಸಲ್ಲಿಸಲಾಯಿತು. ಬೀರಣ್ಣ ನಾಯಕ ಮೊಗಟಾ, ಸಂಜೀವಕುಮಾರ ಹೊಸ್ಕೇರಿ, ಆರ್.ಆರ್. ಭಟ್ಟ, ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ಸುಬ್ರಾಯ ಬಿದ್ರೆಮನೆ ಇದ್ದರು.



ಯಲ್ಲಾಪುರ ತಾಲೂಕಿನ ವಾಗಳ್ಳಿಯಲ್ಲಿ ಅಥರ್ವ ಶರ್ಮಾ ಬ್ರಹ್ಮೋಪದೇಶದ ಪ್ರಯುಕ್ತ ಪ್ರಸಿದ್ಧ ಕಲಾವಿದರಿಂದ ಪ್ರಸ್ತುತಗೊಂಡ ಗಾಯತ್ರಿ ದರ್ಶನ ತಾಳಮದ್ದಲೆ ಕಲಾಸಕ್ತರ ಮೆಚ್ಚುಗೆಗೆ ಪಾತ್ರವಾಯಿತು.

ಸುದ್ದಿ ಸಿಂಚನ

ಬೆಳೆ ವಿಮಾ ಸಂಸ್ಥೆಯಿಂದ ತಿರಸ್ಕೃತ ರೈತರ ಪಟ್ಟಿ ಪ್ರಕಟ

ಹಳಿಯಾಳ: ಬೆಳೆವಿಮಾ ಸಂಸ್ಥೆಯಿಂದ ಬೆಳೆ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ 2024-25ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಪಟ್ಟಿ ಪ್ರಕಟಿಸಲಾಗಿದೆ ಎಂದು ಹಳಿಯಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪಿ.ಐ. ಮಾನೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ತಿರಸ್ಕೃತಗೊಂಡ ರೈತರ ಪಟ್ಟಿಯನ್ನು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಹಳಿಯಾಳ, ತಹಸೀಲ್ದಾರ್‌ಕಚೇರಿ ಹಳಿಯಾಳ, ತಾಲೂಕು ಪಂಚಾಯಿತಿ ಹಳಿಯಾಳ, ರೈತ ಸಂಪರ್ಕ ಕೇಂದ್ರ ಹಳಿಯಾಳ, ಮುರ್ಕವಾಡ, ಸಾಂಬ್ರಾಣಿ, ದಾಂಡೇಲಿ ಹಾಗೂ ತಾಲೂಕಿನ ಎಲ್ಲ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‌ಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಬಂಧಪಟ್ಟ ರೈತರು ಈ ಪಟ್ಟಿಯನ್ನು ಪರಿಶೀಲಿಸಿ, ಸಾಲ ಪಡೆದ/ವಿಮಾ ಕಂತು ಪಾವತಿಸಿದ ಬ್ಯಾಂಕ್/ಸೊಸೈಟಿಯವರೊಂದಿಗೆ ಚರ್ಚೆ ಮಾಡಿ ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಮಗೆ ಸಂಬಂದಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಹಳಿಯಾಳದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಮೇ 22ರೊಳಗಾಗಿ ಮನವಿ ಸಲ್ಲಿಸಬೇಕು. ಮನವಿಯನ್ನು ಸಲ್ಲಿಸುವಾಗ 2024-25ರ ಪಹಣಿ ಪತ್ರಿಕೆಯಲ್ಲಿ (ಆರ್.ಟಿ.ಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಅದರ ರಶೀದಿ ಸಲ್ಲಿಸಬೇಕು. ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದಲ್ಲಿ ಅದರ ದಾಖಲೆ ಸಲ್ಲಿಸಬೇಕು. ಈ ಮೂರು ದಾಖಲಾತಿ ಅಥವಾ ಪುರಾವೆಗಳಲ್ಲಿ ಯಾವುದಾದರೂ ಒಂದನ್ನು ಆಕ್ಷೇಪಣಾ ಮನವಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೀನಿಯರ್ ಛೇಂಬರ್ ಅಧ್ಯಕ್ಷರಾಗಿ ವಸಂತರಾವ್

ಕುಮಟಾ: ಇಲ್ಲಿನ ಸೀನಿಯರ್‌ಚೇಂಬರ್ ಇಂಟರ್ ನ್ಯಾಶನಲ್ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದು 2026-27ನೇ ಸಾಲಿಗೆ ಅಧ್ಯಕ್ಷರಾಗಿ ಉದ್ಯಮಿ ವಸಂತ ರಾವ್ ಆಯ್ಕೆಯಾಗಿದ್ದಾರೆ.



ಪಟ್ಟಣದ ವಿವೇಕನಗರದಲ್ಲಿ ನಿಕಟಪೂರ್ವ ಅಧ್ಯಕ್ಷ ಆರ್.ಜಿ. ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿಯಾಗಿ ಎನ್.ಆರ್. ಗಜು, ಖಜಾಂಚಿಯಾಗಿ ಆಶಾ ಆರ್. ಭಟ್, ಉಪಾಧ್ಯಕ್ಷರಾಗಿ ಸುನಿಲ್ ಭಟ್, ಜಿ.ಎಂ. ಭಟ್, ಸಹ ಕಾರ್ಯದರ್ಶಿಯಾಗಿ ಸುರೇಶ್ ಭಟ್, ನಿರ್ದೇಶಕರಾಗಿ ಎಸ್.ವಿ. ಹೆಗಡೆ, ಸುಜಾತಾ ಕಾಮತ್, ಗಣೇಶ ಭಟ್, ಶ್ರೀಕಾಂತ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಕಾರ್ಯದರ್ಶಿ ಸುನಿಲ್ ಭಟ್ ಸ್ವಾಗತಿಸಿ ವರದಿ ವಾಚಿಸಿದರು. ಎನ್.ಆರ್. ಗಜು ವಂದಿಸಿದರು. ಮೇ ನಾಲ್ಕನೆಯ ವಾರದಲ್ಲಿ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ಸೀನಿಯರ್‌ಚೇಂಬರ್ ಘಟಕದ ಪ್ರಕಟಣೆ ತಿಳಿಸಿದೆ.

ಅಡಕೆ ಧಾರಣೆ



• ಸಿದ್ದಾಪುರ	ಕನಿಷ್ಠ	ಗರಿಷ್ಠ
ರಾಶಿ	46899	53699
ತಟ್ಟಿಬೆಟ್ಟೆ	38339	48399
ಕೆಂಪಗೋಟು	34169	37109
ಬಿಳಿಗೋಟು	26569	36969
ಚಾಲಿ	40500	47809
ಕೋಕಾ	23299	34019
ಕಾಳುಮೆಣಸು	60169	70089

ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ

ಮಕ್ಕಳ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ



2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ಮಕ್ಕಳ ಅಭಿನಂದನಾ ಸಮಾರಂಭ ಜರುಗಿತು.

- ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಉದ್ದೇಶದಿಂದ ಮಾತ್ರ ಓದದೇ ಜೀವನದಲ್ಲಿ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಕಡೆಗೆ ಗಮನ ಹರಿಸಬೇಕು
- ವಿದ್ಯಾರ್ಥಿಗಳು ಒತ್ತಡಗಳನ್ನು ಎದುರಿಸಿ ಮುಂದಿನ ಭವಿಷ್ಯದ ಕಡೆ ಯೋಚಿಸಿ ನಿರ್ಧಾರ ಕೈಗೊಳ್ಳಬೇಕು
- ಜೀವನದಲ್ಲಿ ಸಾಧಿಸಬೇಕು ಎಂಬ ಛಲವಿದ್ದಾಗ ತಮ್ಮ ಗುರಿ ಮುಟ್ಟಲು ಸಾಧ್ಯ

• **ಕನ್ನಡಪ್ರಭ ವಾರ್ತೆ** ಕಾರವಾರ

ಆತ್ಮ ಸ್ಥೈರ್ಯದಿಂದ ಕಾರ್ಯ ಸಿದ್ಧಿ ಸಾಧ್ಯ. ವಿದ್ಯಾರ್ಥಿಗಳು ಓದಿನ ಜೊತೆಗೆ ಇತರೆ ಉತ್ತಮ ಹವ್ಯಾಸಗಳನ್ನೂ ರೂಢಿಸಿಕೊಳ್ಳಬೇಕು. ಜೀವನದಲ್ಲಿ ಸತತ ಪ್ರಯತ್ನ ಮುಖ್ಯವಾಗಿದ್ದು, ಪ್ರಯತ್ನದಿಂದ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ಮಕ್ಕಳ ಅಭಿನಂದನಾ ಸಮಾರಂಭ ಮತ್ತು ಸಂವಾದದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಉದ್ದೇಶದಿಂದ ಮಾತ್ರ ಓದದೇ ಜೀವನದಲ್ಲಿ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಕಡೆಗೆ ಗಮನ ಹರಿಸಬೇಕು. ಅಂಕ ಕೇವಲ ಮಾನದಂಡವಾಗಿದ್ದು, ಒಂದೊಂದು ಅಂಕ ವಿದ್ಯಾರ್ಥಿಯ ಮನೋಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಈ ಬಾರಿಯ ಪರೀಕ್ಷೆಯಲ್ಲಿ ಇಲಾಖೆಯ ಪ್ರಯತ್ನ, ಪಾಲಕರ ಬೆಂಬಲ, ಸಮಾಜದ ಪ್ರೇರಣೆಯಿಂದ ಉತ್ತಮ ಸಾಧನೆಯಾಗಿದೆ ಎಂದರು.

ವಿದ್ಯಾರ್ಥಿಗಳು ಒತ್ತಡಗಳನ್ನು ಎದುರಿಸಿ ಮುಂದಿನ ಭವಿಷ್ಯದ ಕಡೆ ಯೋಚಿಸಿ ನಿರ್ಧಾರ ಕೈಗೊಳ್ಳಬೇಕು. ಜೀವನದಲ್ಲಿ ಸಾಧಿಸಬೇಕು ಎಂಬ ಛಲವಿದ್ದಾಗ ತಮ್ಮ ಗುರಿ ಮುಟ್ಟಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರಿಂದ ನೇರವಾಗಿ ಅಥವಾ ಪರೋಕ್ಷವಾಗಿ ಸಹಕಾರ ಇರುತ್ತದೆ. ಶಿಕ್ಷಣ ಪಡೆದ ನಂತರ ತಾವು ಸಮಾಜಕ್ಕೆ ಏನು ಕೊಡುಗೆ ನೀಡುತ್ತೀರಿ ಎಂಬುದು ಮುಖ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿ ರಾಜ್ಯಕ್ಕೆ ರ‍್ಯಾಂಕ್ ಬಂದ ವಿದ್ಯಾರ್ಥಿಗಳ ಸಾಧನೆ ಅತೀ ದೊಡ್ಡದು, ಜೀವನದಲ್ಲಿ ಗುರಿ ಸಾಧಿಸಲು ಸತತ ಪ್ರಯತ್ನವಿರಬೇಕು. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಮಾಡುವ ಕಡೆ ಗಮನ ಹರಿಸಬೇಕು ಎಂದರು.

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗವ ಸಂದರ್ಭದಲ್ಲಿ ಮೂಲ ವಿಷಯಗಳನ್ನು ಮೊದಲು ಅರ್ಥ ಮಾಡಿಕೊಂಡು ಅಧ್ಯಯನ ಮಾಡಬೇಕು, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಬರೆದು ಅದನ್ನು ತಾವೇ ಮೌಲ್ಯಮಾಪನ ಮಾಡಿ, ಅದರಲ್ಲಿ ಆಗಿರುವ ತಪ್ಪುಗಳನ್ನು ಕಂಡು ಹಿಡಿದು ಅವುಗಳನ್ನುಸರಿಪಡಿಸಿಕೊಳ್ಳಬೇಕುಕಠಿಣಪರಿಶ್ರಮದಿಂದ ಗುರಿ ತಲುಪಲು ಸಾಧ್ಯ. ಓದಿನ ಜೊತೆ ಆಸಕ್ತಿ ಇರುವ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಸಂವಾದದಲ್ಲಿ ಯಲ್ಲಾಪುರದ ಸಮೃದ್ಧಿ ಭಾಗ್ವತ, ಭಟ್ಕಳದ ಸಾನಿಕಾ ಬೈಲೂರ್, ವೈಭವಿ ನಾಯ್ಕ, ಹೊನ್ನಾವರದ ದೇವಿಕಾ ಪೈ, ಕುಮಟಾದ ದಿಶಾಂತ್ ನಾಯ್ಕ, ಶಿರಸಿಯ ಅದಿತಿ ನಾಯ್ಕ, ಲತಿಕಾ ಹಾಗೂ ಇತರ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆ ಹಂಚಿಕೊಟಡರು.

ಕಾರ್ಯಕ್ರಮದಲ್ಲಿ ರಾಜ್ಯಕ್ಕೆ ಮೊದಲ ಹತ್ತು ಸ್ಥಾನ ಗಳಿಸಿದ ಶಿರಸಿ ಮತ್ತು ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ಕುಮಟಾ ಡಯಟ್ ಉಪನಿರ್ದೇಶಕ ಎನ್.ಆರ್. ಹೆಗಡೆ, ಶಿಕ್ಷಣಾಧಿಕಾರಿ ಡಾ. ಶುಭಾ ನಾಯಕ, ಜಿಲ್ಲಾ ಯೋಜನಾ ಉಪ ಸಮನ್ವಯ ಆಧಿಕಾರಿ ಭಾಸ್ಕರ ಗಾಂವಕರ, ಡಯಟ ಕುಮಟಾ ಹಿರಿಯ ಉಪನ್ಯಾಸಕಿ ಭಾರತಿ ನಾಯ್ಕ, ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.

ವಿಪತ್ತು ನಿರ್ವಹಣಾ ತಂಡದಿಂದ ಜಾಗೃತಿ ಕಾರ್ಯಕ್ರಮ



ಭಟ್ಕಳದ ಮುಟ್ಟಳ್ಳಿಯಲ್ಲಿ ವಿಪತ್ತ ನಿರ್ವಹಣಾ ತಂಡದಿಂದ ಜಾಗೃತಿ ಕಾರ್ಯಕ್ರಮ ನಡೆಯಿತು.

> **ಪ್ರಾಕೃತಿಕ ವಿಕೋಪಗಳು, ರಸ್ತೆ ಅಪಘಾತಗಳು, ಸಿಡಿಲು ಬಡಿತ ಸೇರಿದಂತೆ ವಿವಿಧ ಅನಾಹುತಗಳ ಸಂದರ್ಭಗಳಲ್ಲಿ ಜನರು ತಾವೇ ರಕ್ಷಿಸಿಕೊಳ್ಳುವ ಕುರಿತು ಮೂಲಭೂತ ಜ್ಞಾನ ಹೊಂದಿರುವುದು ಅಗತ್ಯ.**
> • **ದೇವರಾಜ್ ಇಕ್ಕೇರಿ**
> ಎನ್‌ಡಿಆರ್‌ಎಫ್ ರೆಸ್ಕ್ಯೂರ್

• **ಕನ್ನಡಪ್ರಭ ವಾರ್ತೆ** ಭಟ್ಕಳ

ವಿಪತ್ತು ಸಂಭವಿಸಿದ ಸಂದರ್ಭಗಳಲ್ಲಿ ಎಚ್ಚರಿಕೆ ವಹಿಸುವುದು ಹಾಗೂ ತುರ್ತು ಪರಿಸ್ಥಿತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 10ನೇ ಬ್ಯಾಟಾಲಿಯನ್ ವತಿಯಿಂದ ಜಾಗೃತಿ ಕಾರ್ಯಕ್ರಮ ಹಾಗೂ ಅಣಕು ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಎನ್‌ಡಿಆರ್‌ಎಫ್ ರೆಸ್ಕ್ಯೂರ್ ದೇವರಾಜ್ ಇಕ್ಕೇರಿ ಮಾತನಾಡಿ, ಪ್ರಾಕೃತಿಕ ವಿಕೋಪಗಳು, ರಸ್ತೆ ಅಪಘಾತಗಳು, ಸಿಡಿಲು ಬಡಿತ ಸೇರಿದಂತೆ ವಿವಿಧ ಅನಾಹುತಗಳ ಸಂದರ್ಭಗಳಲ್ಲಿ ಜನರು ತಾವೇ ರಕ್ಷಿಸಿಕೊಳ್ಳುವ ಕುರಿತು ಮೂಲಭೂತ ಜ್ಞಾನ ಹೊಂದಿರುವುದು ಅಗತ್ಯ. ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು. ಅಣಕು ಪ್ರದರ್ಶನದಲ್ಲಿ ಪ್ರವಾಹ, ಸುನಾಮಿ, ಭೂಕಂಪ ಸೇರಿದಂತೆ ವಿವಿಧ ಅನಾಹುತಗಳಲ್ಲಿ ಸಿಕ್ಕಿಹಾಕಿಕೊಂಡವರ ರಕ್ಷಣೆ ವಿಧಾನಗಳ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ಹೃದಯಾಘಾತದ ಸಂದರ್ಭಗಳಲ್ಲಿ ನೀಡಬಹುದಾದ ಪ್ರಾಥಮಿಕ ಚಿಕಿತ್ಸೆಯ ಪ್ರಾತ್ಯಕ್ಷಿಕೆಯನ್ನೂ ತಂಡ ಪ್ರದರ್ಶಿಸಿತು.

ಈ ಸಂದರ್ಭದಲ್ಲಿ ಎನ್‌ಡಿಆರ್‌ಎಫ್ ತಂಡದ ಮೇಜರ್‌ದುರ್ಗ ಪ್ರಸಾದ್, ಕಮಾಂಡರ್ ಕೃಷ್ಣಕುಮಾರ್, ಸಜೀವನ್, ಕುಮಾರ್‌ಜಿ.ಎನ್., ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ನಾಯ್ಕ, ತೋಟಗಾರಿಕೆ ಸಹಾಯಕ ನಿರ್ದೇಶಕ ಶ್ರವಣಕುಮಾರ, ಮುಟ್ಟಳ್ಳಿ ಗ್ರಾಮ ಪಂಚಾಯತ್ ಪ್ರಭಾರಿ ಪಿಡಿಒ ಚಂದ್ರಶೇಖರ ಇಟಗಿ, ಕಾರ್ಯದರ್ಶಿ ಮಂಜುನಾಥ ಶೆಟ್ಟಿ ಮನೆ, ಕಂದಾಯ ನಿರೀಕ್ಷಕ ವಿಶ್ವನಾಥ ಗಾಂಕರ, ಗ್ರಾಮ ಆಡಳಿತಾಧಿಕಾರಿ ಶಬನಾ ಬಾನು, ಮಾಜಿ ಪಂಚಾಯತ್ ಸದಸ್ಯ ಶೇಷಗಿರಿ ನಾಯ್ಕ ಮುಂತಾದವರಿದ್ದರು.

ಮದ್ನಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಓರ್ವ ಸಾವು

ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಲಾರಿಗೆ ಕಾರ್ ಡಿಕ್ಕಿ | ನಾಲ್ವರ ಸ್ಥಿತಿ ಗಂಭೀರ

• **ಕನ್ನಡಪ್ರಭ ವಾರ್ತೆ** ಹಳಿಯಾಳ

ತಾಲೂಕಿನ ಗಡಿ ಗ್ರಾಮವಾದ ಮದ್ನಳ್ಳಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವಿಗಿಡಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಮನೆ ನಿರ್ಮಾಣದ ಕೂಲಿ ಕೆಲಸ ಮಾಡುವ ಪ್ರಶಾಂತ ಸಿ.ಎಸ್. (36) ಮಡಿಕೇರಿ ತಾಲೂಕು ಕೊಡುಗು ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಪಯಣಿಸುತ್ತಿದ್ದವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದರೆನ್ನಲಾಗಿದೆ.

ಅಳ್ನಾವರದತ್ತ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಎದುರಿನಿಂದ ಹಳಿಯಾಳದತ್ತ ಬರುತ್ತಿದ್ದ ಟ್ರಕ್ಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದರಿಂದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಕೃಷ್ಣಾ ಎಚ್.ಟಿ. (55) ಕೊಡಗು ಜಿಲ್ಲೆ, ಎಂ.ಟಿ. ಕುಮಾರ (46) ಪಿರಿಯಾಪಟ್ಟಣ, ಮೈಸೂರು ಜಿಲ್ಲೆ, ಸಂತೋಷಕುಮಾರ್‌ಎಚ್.ಕೆ (34) ವಿರಾಜಪೇಟೆ ಕೊಡುಗು ಜಿಲ್ಲೆ ಹಾಗೂ ಕಾರು ಚಾಲಕ ಉಲ್ಲಾಳದ ಮಹಮದ್ ರಫೀಕ್ ಇಸ್ಮಾಯಿಲ್ ಬ್ಯಾರಿ (43) ಎಂದು ಗುರುತಿಸಲಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳ ಸವಾರರು ರಕ್ಷಣಾ ಕಾರ್ಯಕ್ಕೆ ಕೈಗೊಂಡರು. ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಖಂಗೊಂಡ ವಾಹನಗಳನ್ನ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಹಳಿಯಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಕಾರು ಅಪಘಾತ : ಒಬ್ಬ ಸಾವು, ಮೂವರಿಗೆ ಗಾಯ



ಮುರುಡೇಶ್ವರ ಹೆದ್ದಾರಿಯಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು.

• **ಕನ್ನಡಪ್ರಭ ವಾರ್ತೆ** ಭಟ್ಕಳ

ಮುರುಡೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ. ಕೇರಳ ನಿವಾಸಿ ಮಾಜಿ ಸೈನಿಕ ಸಾಗರನಾಥ್ ಸತ್ಯನಾಥ (40) ಮೃತ ವ್ಯಕ್ತಿ.

ಕಾರು ಕೇರಳದಿಂದ ಮುರುಡೇಶ್ವರದ ಕಡೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಮುರುಡೇಶ್ವರದ ರೈಲ್ವೆನಿಲ್ದಾಣದ ಎದುರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಕಾರಿನ ಚಾಲಕನ ಸನಿಹದ ಸೀಟಿನಲ್ಲಿ ಕುಳಿತ ಸಾಗರನಾಥ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಉಳಿದ ಮೂವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡು ಪ್ರಾಣಿಗಳಿಗಾಗಿ ತೊಟ್ಟಿಗಳಲ್ಲಿ ನೀರಿನ ವ್ಯವಸ್ಥೆ



ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಅಂಚಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ಗ್ರಾಮಸ್ಥರ ಸಹಾಯದಿಂದ ನೀರಿನ ತೊಟ್ಟಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಿ ಕಾಡು ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ.

• **ಕನ್ನಡಪ್ರಭ ವಾರ್ತೆ** ಮುಂಡಗೋಡ

ಬಿಸಿಲಿನ ತಾಪಮಾನಕ್ಕೆ ಅರಣ್ಯ ಪ್ರದೇಶದ ಕೆರೆ ಕಟ್ಟೆಗಳು ಬತ್ತಿಹೋಗಿರುವುದರಿಂದ

ಪರಿಣಾಮ

ಕಾಡು ಪ್ರಾಣಿಗಳು ಬಾಯಾರಿಕೆ ತಣಿಸಿಕೊಳ್ಳಲು ನೀರನ್ನರಸಿ ನಾಡಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಸನವಳ್ಳಿ ಗ್ರಾಮದ ಅಂಚಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ಗ್ರಾಮಸ್ಥರ ಸಹಾಯದಿಂದ ನೀರಿನ ತೊಟ್ಟಿಗಳಿಗೆ ಟ್ಯಾಂಕರ್‌ಮೂಲಕ ನೀರು ಪೂರೈಸಿ ಕಾಡು ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ.

ಕನ್ನಡಪ್ರಭ ಫಲಶೃತಿ: ದಾಹ ತೀರಿಸಿಕೊಳ್ಳಲು ನಾಡಿಗೆ ಬಂದು ಪ್ರಾಣ ಬಿಡುತ್ತಿರುವ ಪ್ರಾಣಿಗಳು ಎಂಬ ಶಿರ್ಷಿಕೆಯಡಿಯಲ್ಲಿ ಮೇ 4ರಂದು ಕನ್ನಡಪ್ರಭ ವಿಸ್ತೃತವಾದ ವರದಿ ಪ್ರಕಟಿಸಿತ್ತು. ಸುದ್ದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ, ಗ್ರಾಮಸ್ಥರೊಂದಿಗೆ ಸೇರಿ ಅಗತ್ಯವಿರುವ ಕಾಡು ಪ್ರದೇಶದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡುತ್ತಿದ್ದಾರೆ. ಕಾಡುಪ್ರಾಣಿಗಳ ಕಳಕಳಿಯ ಕನ್ನಡಪ್ರಭ ವರದಿಗೆ ಸನವಳ್ಳಿ ಗ್ರಾಮಸ್ಥರಾದ ರಾಜು ಗುಬ್ಬಕ್ಕನವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸನ್ಮಾನ... | ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಹೆಗಡೆ

ಕಾರ್ಮಿಕರ ಗೌರವಿಸುವುದರಿಂದ ಆತ್ಮವಿಶ್ವಾಸ, ಸ್ಥೈರ್ಯ ವೃದ್ಧಿ

• **ಕನ್ನಡಪ್ರಭ ವಾರ್ತೆ** ಕುಮಟಾ

ಹಿರಿಯ ಕಾರ್ಮಿಕರನ್ನು ಗೌರವಿಸುವುದರಿಂದ ಅವರು ವಯಸ್ಸಿನ ಪರಿವೆಯಿಲ್ಲದೇ ಮಾಡುವ ಕಾಯಕದಲ್ಲಿ ಆತ್ಮವಿಶ್ವಾಸ, ಸ್ಥೈರ್ಯ ಹೆಚ್ಚಿಸಿದಂತಾಗುತ್ತದೆ. ಇಂತಹ ಸಂಸ್ಕಾರ, ಸಂಸ್ಕೃತಿ ಎಲ್ಲೆಡೆ ಪಸರಿಸಲಿ ಎಂದು ಜಿಪಂ ಮಾಜಿ ಸದಸ್ಯ ಶಿವಾನಂದ ಹೆಗಡೆ ಕಡತೋಕ ಹೇಳಿದರು.

ದುಂಡಕುಳಿಯಲ್ಲಿ ದಿವಗಿಯ ಚೇತನಾ ಸೇವಾ ಸಂಸ್ಥೆ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಹಿಳಾ ಸುದಿನ, ದಿ. ಕೃಷ್ಣಾ ಜೋಗಿ ಗೌಡರ ಸ್ಮರಣಾರ್ಥ ಸಾಂಸ್ಕೃತಿಕ ಸಂಜೆ ಹಾಗೂ ಕಾರ್ಮಿಕರಿಗೆ ಗೌರವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ ರೆಡ್ಡಿ, ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಶ್ಲಾಘನೀಯ ಮತ್ತು ಊರಿನ ಘನತೆಯನ್ನು ಹೆಚ್ಚಿಸಿದಂತಾಗಿದೆ ಎಂದರು.



ದುಂಡಕುಳಿಯಲ್ಲಿ ಆಯೋಜಿಸಿದ್ದ ಮಹಿಳ ಸುದಿನ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸನ್ಮಾನಿಸಲಾಯಿತು. ಸುಷ್ಮಾ ರೆಡ್ಡಿ, ಶಿವಾನಂದ ಹೆಗಡೆ ಕಡತೋಕಾ, ಭಾಸ್ಕರ ಪಟಗಾರ, ಮಹೇಶ ಮೂಡಂಗಿ, ಎ.ಆರ್.ಭಾರತಿ ಇತರರು ಇದ್ದರು.

ಕರಾವಳಿ ಕನ್ನಡ ಸಂಘದ ಅಧ್ಯಕ್ಷ ಭಾಸ್ಕರ ಪಟಗಾರ ಮಾತನಾಡಿ, ಪ್ರತಿಯೊಂದು ಊರಿನಲ್ಲೂ ಚೇತನಾ ಸೇವಾ ಸಂಸ್ಥೆಯಂತಹ ಸಂಘಟನೆಗಳು ಹುಟ್ಟಿಕೊಂಡರೆ ಸಮಾಜವನ್ನು ಸುಂದರವಾಗಿ ಕಟ್ಟಲು ಸಾಧ್ಯ ಎಂದರು.

> **ಪಂಚ ವಿಕಾರಗಳಾದ ಕಾಮ, ಕ್ರೋಧ, ಲೋಭ, ಮೋಹ, ಅಹಂಕಾರಗಳೆಂಬ ಬೆಂಕಿ ಮನಸ್ಸಿನ ಸುಖ, ಶಾಂತಿಯನ್ನು ಸುಟ್ಟು ಹಾಕುತ್ತಿದೆ.**
> • **ಎ.ಆರ್. ಭಾರತಿ**
> ಜ್ಞಾನ ದೀವಿಗೆ ಸಂಚಾಲಕಿ

ಜ್ಞಾನ ದೀವಿಗೆ ಸಂಚಾಲಕಿ ಎ.ಆರ್. ಭಾರತಿ ಮಾತನಾಡಿ, ಪಂಚ ವಿಕಾರಗಳಾದ ಕಾಮ, ಕ್ರೋಧ, ಲೋಭ, ಮೋಹ, ಅಹಂಕಾರಗಳೆಂಬ ಬೆಂಕಿ ಮನಸ್ಸಿನ ಸುಖ, ಶಾಂತಿಯನ್ನು ಸುಟ್ಟು ಹಾಕುತ್ತಿದೆ. ಇಂಥ ಮನಸ್ಸಿನ ಧಗೆಯನ್ನು ನಿವಾರಿಸಲು ಆಧ್ಯಾತ್ಮಿಕ ಶಿಕ್ಷಣ ಬೇಕು ಎಂದರು. ತದಡಿ ಮೀನುಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ಮೂಡಂಗಿ ಮಾತನಾಡಿದರು. ವೇದಿಕೆಯಲ್ಲಿ ಊರ ಪ್ರಮುಖ ಮಾರುತಿ ಎಚ್. ಗೌಡ, ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಾಧಾ ರಾಮಚಂದ್ರ ಶಾನಭಾಗ ಉಪಸ್ಥಿತರಿದ್ದರು.

65 ವರ್ಷ ಮೇಲ್ಪಟ್ಟ 21 ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಹಿಳೆಯರಿಗೆ ನಡೆಸಿದ ಸಂಗೀತ ಕುರ್ಚಿ ಸ್ಪರ್ಧೆಯಲ್ಲಿ ದುಂಡಕುಳಿಯ ಸವಿತಾ ರಮೇಶ ಅಂಬಿಗ ಪ್ರಥಮ ಹಾಗೂ ಮಾದೇವಿ ಮಾದೇವ ಗೌಡ ದ್ವಿತೀಯ ಬಹುಮಾನ ಪಡೆದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಚೈತನ್ಯ ನವದುರ್ಗೆಯರ ದರ್ಶನ ರಂಜಿಸಿತು.

ತುಳಸಿ ಗೌಡ ಪ್ರಾರ್ಥಿಸಿದರು. ಚೈತನ್ಯಾ ರಾಮಚಂದ್ರ ಅಂಬಿಗ ಸ್ವಾಗತಿಸಿದರು. ನಿಹಾರಿಕಾ ಎಲ್. ಅಂಬಿಗ ಹಾಗೂ ದಿಶಾ ಡಿ. ಅಂಬಿಗ ಸ್ವಾಗತ ನೃತ್ಯ ಮಾಡಿದರು. ಚೇತನಾ ಸೇವಾ ಸಂಸ್ಥೆಯ ಅಧ್ಯಕ್ಷ ಆರ್.ಕೆ. ಅಂಬಿಗ ಕಾರ್ಯಕ್ರಮ ನಿರ್ವಹಿಸಿದರು. ವಂದನಾ ರಾಜು ಅಂಬಿಗ ವಂದಿಸಿದರು.

ಕಾರ್ಮಿಕರು ತಮ್ಮ ಮಕ್ಕಳನ್ನು ಕಾರ್ಮಿಕರನ್ನಾಗಿಸದೇ ಉನ್ನತ ಶಿಕ್ಷಣ ನೀಡಿ, ಉನ್ನತ ಹುದ್ದೆ ಪಡೆದುಕೊಳ್ಳುವಂತೆ ರೂಪಿಸಿ, ರಾಷ್ಟ್ರ ನಿರ್ಮಾಣದಲ್ಲಿ ಅವರದೇ ಆದ ಕೊಡುಗೆ ನೀಡುವಂತೆ ಮಾಡಬೇಕು.
• **ಕವಿತಾ ಎಸ್. ಉಂಡೋಡಿ** ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ

ಸುದ್ದಿ ಸಿಂಚನ

ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರತಿಭಟನೆ



ನಾಗರಾಜ್ ನಾಯಕ ಪ್ರತಿಭಟನೆ ನಡೆಸಿದರು.

ಅಂಕೋಲಾ: ವಂದಿಗೆ ಗ್ರಾಮದ ಯಕ್ಷಗಾನ ವೇದಿಕೆಯೊಂದರಲ್ಲಿ ನ್ಯಾಯವಾದಿ ನಾಗರಾಜ ನಾಯಕ ಅತಿಥಿಯಾಗಿ ಮಾತನಾಡುತ್ತಿದ್ದ ವೇಳೆ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿದ ಕುರಿತಾಗಿ ಪಟ್ಟಣದಲ್ಲಿ ಧರಣಿ ನಡೆಸಿದರು. ವಂದಿಗೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರ ಸ್ಮರಣಾರ್ಥ ಆಯೋಜಿಸಲಾಗಿದ್ದ ಯಕ್ಷಗಾನ ಕಾರ್ಯಕ್ರಮದ ವೇದಿಕೆಯಲ್ಲಿ ಸಂದರ್ಭದಲ್ಲಿ ಮಂಜುನಾಥ ಗಣಪತಿ ನಾಯಕ, ನಾರಾಯಣ ಹರೀಶ ನಾಯಕ, ಹರೀಶ ಬೀರಣ್ಣ ನಾಯಕ ಮತ್ತು ಪ್ರೀತಂ ಗೋಪಾಲ ನಾಯಕ ಎನ್ನುವವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದಾಗಿ ನಾಗರಾಜ ನಾಯಕ ದೂರಿದ್ದಾರೆ. ಗೃಹ ಸಚಿವರ ಆಪ್ತ ಗೋಪಾಲಕೃಷ್ಣ ನಾಯಕ ಮತ್ತು ಸೂರಜ ನಾಯಕ ಎನ್ನುವವರ ಚಿತಾವಣೆಯಿಂದ ಆಪಾದಿತರು ಈ ಕೃತ್ಯ ನಡೆಸಿದ್ದಾರೆ ಮತ್ತು ವಕೀಲರ ರಕ್ಷಣಾ ಕಾಯ್ದೆಯ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕುಮಟಾ ಶಾಸಕ ದಿನಕರ ಶೆಟ್ಟಿ ಮತ್ತಿತತರರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ನೀಡಿದರು. ನಾನು ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿದ್ದೆನೆ. ನನಗೆ ಘಟನೆ ನಡೆದ ಬಳಿಕ ನನಗೆ ಮಾಹಿತಿ ಬಂದಿದೆ. ಈ ಘಟನೆಯಲ್ಲಿ ಭಾಗಿಯಾದವರು ನನ್ನ ಆತ್ಮೀಯರೇ. ಆದರೆ, ಈ ಕೃತ್ಯದಲ್ಲಿ ನನ್ನ ಪಾತ್ರ ಏನೂ ಇಲ್ಲ. ಈ ಬಗ್ಗೆ ನಾನು ದೇವರಲ್ಲಿ ಬಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಧರ್ಮಸ್ಥಳ ಸಹಿತ ಯಾವುದೇ ದೇವಸ್ಥಾನಕ್ಕೆ ಆದರೂ ಸರಿ, ನಾಗರಾಜ ನಾಯಕರೂ ಸಹ ಬಂದು ಪ್ರಮಾಣ ಮಾಡಲಿ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಹೇಳಿದ್ದಾರೆ.

- ಯಕ್ಷಗಾನ ವೇದಿಕೆಯಲ್ಲಿ ಅವಾಚ್ಯ ಪದಗಳಿಂದ ನಿಂದನೆ ಆರೋಪ
- ಮಂಜುನಾಥ ಗಣಪತಿ ನಾಯಕ, ನಾರಾಯಣ ಹರೀಶ ನಾಯಕ, ಹರೀಶ ಬೀರಣ್ಣ ನಾಯಕ ಪ್ರೀತಂ ಗೋಪಾಲ ನಾಯಕ ಅವರಿಂದ ನಿಂದನೆ

ಕಾರ್ಮಿಕರು ಸೌಲಭ್ಯಗಳ ಸದುಪಯೋಗ ಪಡೆಯಲಿ

ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ನ್ಯಾಯಾಧೀಶೆ ಕವಿತಾ ಎಸ್.ಉಂಡೋಡಿ

• **ಕನ್ನಡಪ್ರಭ ವಾರ್ತೆ** ಕಾರವಾರ

ರಾಷ್ಟ್ರ ಕಟ್ಟುವಲ್ಲಿ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದು, ಕಾರ್ಮಿಕರು ಸರ್ಕಾರದಿಂದ ದೊರೆಯುವ ಯೋಜನೆ, ಸೌಲಭ್ಯಗಳ ಬಗ್ಗೆ ಅರಿತು ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಿಜೆಎಂ ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಭಾರ ಸದಸ್ಯ ಕಾರ್ಯದರ್ಶಿ ಕವಿತಾ ಎಸ್.ಉಂಡೋಡಿ ಹೇಳಿದರು.

ಶುಕ್ರವಾರ ತಾಪಂ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ನ್ಯಾಯವಾದಿಗಳ ಸಂಘ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಪಿಂಚಣಿ ಸೌಲಭ್ಯ, ಕುಟುಂಬ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ಅಪಘಾತ ಪರಿಹಾರ ಇತರೆ ಸೌಲಭ್ಯಗಳನ್ನು ಕಾರ್ಮಿಕರಿಗೆ ನೀಡಲಾಗುತ್ತಿದ್ದು, ಕಾರ್ಮಿಕರು ಈ ಯೋಜನೆ, ಸೌಲಭ್ಯಗಳನ್ನು ಹಾಗೂ ಹಕ್ಕುಗಳನ್ನು ಅರಿತುಕೊಡು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ಸಾಗಿಸಬೇಕು ಎಂದು ಹೇಳಿದರು.

ಕಾರ್ಮಿಕರು ತಮ್ಮ ಮಕ್ಕಳನ್ನು ಕಾರ್ಮಿಕರನ್ನಾಗಿಸದೇ ಉನ್ನತ ಶಿಕ್ಷಣ ನೀಡಿ, ಉನ್ನತ ಹುದ್ದೆ ಪಡೆದುಕೊಳ್ಳುವಂತೆ ರೂಪಿಸಿ, ರಾಷ್ಟ್ರ ನಿರ್ಮಾಣದಲ್ಲಿ ಅವರದೇ ಆದ ಕೊಡುಗೆ ನೀಡುವಂತೆ ಮಾಡಬೇಕು. ಪ್ರತಿಯೊಬ್ಬರು ಮಾನವೀಯತೆ ಮೌಲ್ಯಗಳನ್ನು ರೂಢಿಸಿಕೊಂಡು ತಮ್ಮ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳಸುವಂತೆ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ, ಕಾರ್ಮಿಕರಲ್ಲಿ ಸಂಘಟಿತ ಹಾಗೂ ಅಸಂಘಟಿತ ಎಂಬ ಎರಡು ವಲಯಗಳಿದ್ದು, ಅಸಂಘಟಿತ ವಲಯ ಕಾರ್ಮಿಕರಿಗೆ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2007ರಲ್ಲಿ ಜಾರಿಗೆ ತಂದಿದೆ. ಅಗತ್ಯ ದಾಖಲಾತಿಗಳೊಂದಿಗೆ ಕಾರ್ಮಿಕ ಇಲಾಖೆ ನೋಂದಣಿ ಮಾಡಿಸಿಕೊಂಡಲ್ಲಿ ಅವರಿಗೆ ಕಾರ್ಮಿಕ ಕಾರ್ಡ್ ವಿತರಿಸಲಾಗುವುದು. ಅಪಘಾತ ಪರಿಹಾರ, ಮದುವೆ ಸಹಾಯಧನ, ಶೈಕ್ಷಣಿಕ ಸಹಾಯ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. 2026ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ 1,852 ಫಲಾನುಭವಿಗಳಿಗೆ ₹10,00,55,946 ಧನ ಸಹಾಯ ನೀಡಲಾಗಿದೆ. ಬಾಲ್ಯ ಕಾರ್ಮಿಕರು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿ, ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರಯತ್ನಿಸೋಣ ಎಂದರು.

ಪ್ಯಾನಲ್ ವಕೀಲ ಎ.ಆರ್.ಬಿ. ಡಿಸೋಜಾ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡಿ, ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಬಾಲ್ಯದಲ್ಲೇ ಕೈಗಾರಿಕೆಗಳಲ್ಲಿ ದುಡಿಯಲು ಕಳುಹಿಸುತ್ತಿದ್ದಾರೆ, ಬಾಲ್ಯ ಕಾರ್ಮಿಕ ರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆ ಮತ್ತು ಕಾಯ್ದೆಯನ್ನು ಅನುಷ್ಠಾನ ಜಾರಿಗೆ ತಂದಿದೆ. 14 ವರ್ಷದೊಳಗಿನ ಬಾಲ ಕಾರ್ಮಿಕ ಹಾಗೂ 14 ವರ್ಷದಿಂದ 18 ಕಿಶೋರ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ ಶಿಕ್ಷೆ ಮತ್ತು ದಂಡ ವಿಧಿಸಲಾಗವುದು.

ಒಂದು ವೇಳೆ ಜೀವನ ಸಾಗಿಸಲು ಅಥವಾ ಕುಟುಂಬಿಕ ಅವಶ್ಯಕತೆಗೆ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಅವರಿಗೆ ಸುರಕ್ಷತೆ, ರಕ್ಷಣೆ, ಸುಸಜ್ಜಿತವಾದ ವ್ಯವಸ್ಥೆ ಕಲ್ಪಿಸಬೇಕು. ಕಾರ್ಮಿಕರು ಶೋಷಣೆಗೆ ಒಳಗಾಗಿರುವುದು ಕಂಡು ಬಂದಲ್ಲಿ ಕಾರ್ಮಿಕ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅವರು ಜೀವನ ರೂಪಿಸಿಕೊಳ್ಳಲು ಸಹಕರಿಯಾಗಿ ಎಂದರು.

ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಸುರಕ್ಷಿತ ಪರಿಕರಗಳನ್ನು (ಕಿಟ್) ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಂತೋಷ ವಿ. ಭಾಗವತ, ಕಾರ್ಮಿಕ ಇಲಾಖೆಯ ಅಧಿಕಾರಿ ಸಿಬ್ಬಂದಿ, ಕಾರ್ಮಿಕರು ಮತ್ತಿತರರು ಇದ್ದರು. ಕಾರ್ಮಿಕ ನಿರೀಕ್ಷಕ ಡಿ.ಎಂ. ವೆಂಕಟೇಶ ಬಾಬು ನಿರೂಪಿಸಿದರು.



ಕಾರ್ಮಿಕ ದಿನಾಚರಣೆಯಲ್ಲಿ ಕಾರ್ಮಿಕರಿಗೆ ಸುರಕ್ಷಿತ ಪರಿಕರಗಳನ್ನು ವಿತರಣೆ ಮಾಡಲಾಯಿತು

ಕಾರ್ಮಿಕರಲ್ಲಿ ಸಂಘಟಿತ ಹಾಗೂ ಅಸಂಘಟಿತ ಎಂಬ ಎರಡು ವಲಯಗಳಿದ್ದು, ಅಸಂಘಟಿತ ವಲಯ ಕಾರ್ಮಿಕರಿಗೆ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2007ರಲ್ಲಿ ಜಾರಿಗೆ ತಂದಿದೆ.
• **ಲಲಿತಾ ಸಾತೇನಹಳ್ಳಿ** ಜಿಲ್ಲಾ ಕಾರ್ಮಿಕ ಅಧಿಕಾರಿ

ವಾಹನ ವ್ಯವಸ್ಥೆ ಕಲ್ಪಿಸಿದ ಮಾಜಿ ಶಾಸಕಿ ರೂಪಾಲಿ ನಾಯಕ

ಬಿಎಸ್‌ವೈ ಅಭಿಮಾನೋತ್ಸವದಲ್ಲಿ ಸಹಸ್ರಾರು ಅಭಿಮಾನಿಗಳು ಭಾಗಿ

• **ಕನ್ನಡಪ್ರಭ ವಾರ್ತೆ** ಕಾರವಾರ

ಜಿಲ್ಲೆ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಶನಿವಾರ ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಲಿದ್ದಾರೆ.

30ಕ್ಕೂ ಹೆಚ್ಚು ಬಸ್ಸುಗಳು, ಟೆಂಪೋಗಳು, ನೂರಾರು ಕಾರು, ಖಾಸಗಿ ವಾಹನಗಳಲ್ಲಿ ಜನರು ಯಡಿಯೂರಪ್ಪ ಅಭಿಮಾನೋತ್ಸವ 'ವನ್ನು ಕಣ್ತುಂಬಿಕೊಳ್ಳಲು, ಹುಟ್ಟು ಹೋರಾಟಗಾರ, ಛಲದಂಕ ಮಲ್ಲ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತೆರಳಲಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಬಿಜೆಪಿಯ ಎಲ್ಲ ಮಂಡಲಗಳಿಗೆ ಭೇಟಿ ನೀಡಿ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಜನತೆಗೆ ಅನುಕೂಲವಾಗುವಂತೆ ವಾಹನಗಳ ವ್ಯವಸ್ಥೆಯನ್ನೂ ಕಲ್ಪಿಸಿದ್ದಾರೆ.

ರೂಪಾಲಿ ಎಸ್.ನಾಯ್ಕ ನಡೆಸಿದ ಸಭೆಗಳಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸಾಧನೆ, ಪಕ್ಷ ಸಂಘಟನೆಗಾಗಿ ನಡೆಸಿದ ಅವಿರತ ಹೋರಾಟ, ಮುಖ್ಯಮಂತ್ರಿಯಾಗಿ ಘೋಷಿಸಿದ ಜನಪ್ರಿಯ ಯೋಜನೆಗಳು, ಜಿಲ್ಲೆಯ ಜನತೆಗೆ ಯಡಿಯೂರಪ್ಪ ಅವರ ಕೊಡುಗೆಗಳ ಬಗ್ಗೆ ವಿವರಿಸಿ, ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರದ ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಸಾವಿರ ಸಾವಿರ ಸಂಖ್ಯೆಯಲ್ಲಿ ಜನತೆ ಭಾಗವಹಿಸುತ್ತಿರುವುದು ವಿಶೇಷವಾಗಿದೆ.



ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದ ಶ್ರೇಯಸ್ಸು ರೈತ ನಾಯಕ, ಹುಟ್ಟು ಹೋರಾಟಗಾರ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಮಹಿಳೆಯರು, ರೈತರು, ದೀನ ದಲಿತರು, ಹಿಂದುಳಿದವರು ಹೀಗೆ ಎಲ್ಲ ವರ್ಗದವರಿಗೆ ನ್ಯಾಯ ದೊರಕಿಸಿಕೊಟ್ಟ ಧೀಮಂತ ನಾಯಕ ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಜನಸೇವೆ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ. ಅಭಿಮಾನೋತ್ಸವದಲ್ಲಿ ಕಾರವಾರ ಅಂಕೋಲಾ ಕ್ಷೇತ್ರ ಹಾಗೂ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನತೆ ಭಾಗವಹಿಸುತ್ತಿದ್ದಾರೆ.
• **ರೂಪಾಲಿ ಎಸ್. ನಾಯ್ಕ** ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ

ಭಟ್ಕಳ ಎಸಿಯಾಗಿ ಜೆ. ಮಹೇಶ ಅಧಿಕಾರ ಸ್ವೀಕಾರ

• **ಕನ್ನಡಪ್ರಭ ವಾರ್ತೆ** ಭಟ್ಕಳ

ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಭಟ್ಕಳ ಸಹಾಯಕ ಆಯುಕ್ತರ ಹುದ್ದೆಗೆ ಕೊನೆಗೂ ಸರ್ಕಾರ ನೇಮಕ ಮಾಡಿದ್ದು, ಜೆ. ಮಹೇಶ್ (ಕೆಎಎಸ್ ಕಿರಿಯ ಶ್ರೇಣಿ) ಅವರು ಅಧಿಕಾರ ಸ್ವೀಕರಿಸಿದ್ದಾರೆ.



ಕಳೆದ ವರ್ಷ ಡಾ. ನಯನ್ ಎನ್. ವರ್ಗಾವಣೆಯಾದ ಬಳಿಕ ಎಸಿ ಹುದ್ದೆ ಖಾಲಿಯಾಗಿತ್ತು. ಬಳಿಕ ಶಿರಸಿ ಸಹಾಯಕ ಆಯುಕ್ತರಾಗಿದ್ದ ಕಾವ್ಯರಾಣಿ ಅವರಿಗೆ ಭಟ್ಕಳದ ಪ್ರಭಾರಿ ಜವಾಬ್ದಾರಿ ನೀಡಲಾಗಿತ್ತು. ಅವರ ಇತ್ತೀಚಿನ ವರ್ಗಾವಣೆಯಿಂದ ಹುದ್ದೆ ಮತ್ತೆ ತೆರವಾಗಿತ್ತು. ನಂತರ ಹೊನ್ನಾವರ ತಹಸೀಲ್ದಾರ್ ಪ್ರವೀಣ್ ಕರಂಡೆ ಅವರಿಗೆ ಪ್ರಭಾರಿ ಸಹಾಯಕ ಆಯುಕ್ತರ ಚಾರ್ಜ್ ನೀಡಲಾಗಿತ್ತು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶದಂತೆ ಭಟ್ಕಳಕ್ಕೆ ಆಗಮಿಸಿದ ಜೆ. ಮಹೇಶ್ ಅವರು ಕಚೇರಿಯಲ್ಲಿ ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಕನ್ನಡಪ್ರಭ
ಶನಿವಾರ 9.05.2026
ಹುಬ್ಬಳ್ಳಿ

14ಕ್ಕೆ ಸೋಡಿಗದ್ದೆ ಮಹಾಸತಿ ಗರ್ಭಗುಡಿ ಶಿಲಾನ್ಯಾಸ



ಭಟ್ಕಳದ ಸೋಡಿಗದ್ದೆ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಪ್ರಮುಖರು ದೇವಸ್ಥಾನದ ಗರ್ಭಗುಡಿ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

• **ಕನ್ನಡಪ್ರಭ ವಾರ್ತೆ** ಭಟ್ಕಳ

ತಾಲ್ಲೂಕಿನ ಸೋಡಿಗದ್ದೆ ಮಹಾಸತಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಮೇ 14ರಂದು ನಡೆಯಲಿದೆ ಎಂದು ಸೋಡಿಗದ್ದೆ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವಿದಾಸ ಮೊಗೇರ ಹೇಳಿದರು.

ಗುರುವಾರ ಪಟ್ಟಣದಲ್ಲಿ ನೂತನ ದೇಗುಲ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಮೇ 13ರಂದು ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಗುವುದು. ಮೇ 14ರಂದು ಮುಂಜಾನೆ 10.10ಕ್ಕೆ ಉಜಿರೆಯ ಶ್ರೀ ರಾಮಕ್ಷೇತ್ರದ ಪೀಠಾಧೀಶ ನಾಮಧಾರಿ ಕುಲಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೂತನ ದೇಗುಲದ ಶಿಲಾನ್ಯಾಸಕ್ಕೆ ಅಡಿಪಾಯ ಹಾಕಲಿದ್ದಾರೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ, ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.

ಎರಡು ವರ್ಷದ ಒಳಗೆ ದೇಗುಲದ ನೂತನ ಕಟ್ಟಡವನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದು, ಭಕ್ತರ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗರಾಜ, ಉಪಾಧ್ಯಕ್ಷ ನಾಗರಾಜ ನಾಯ್ಕ, ಪ್ರಮುಖರಾದ ಮಾಸ್ತಿ ನಾಯ್ಕ, ಮೋಹನ ನಾಯ್ಕ, ಸತೀಶ ನಾಯ್ಕ, ಅಚ್ಯುತ್ ನಾಯ್, ದುರ್ಗಪ್ಪ ಮೊಗೇರ ಮುಂತಾದವರಿದ್ದರು.

ಮನೆ ಬಾಗಿಲು ಮುರಿದು, ನಗದು ಚಿನ್ನಾಭರಣ ಕಳ್ಳತನ

ಭಟ್ಕಳ: ತಾಲೂಕಿನಲ್ಲಿ ಕಿದ್ವಾಯಿ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಹಿಂಬದಿ ಬಾಗಿಲು ಮುರಿದು ಒಳಹೊಕ್ಕಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಮನೆಯ ಮಾಲಕಿ ಸಾಹಿದ್ ಅಕ್ತರ ಅತರ್ ಅಹ್ಮದ ಬಂಟ್ವಾಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶುಕ್ರವಾರ ಮುಂಜಾನೆ 5ರ ವೇಳೆಗೆ ಮನೆಯ ಹಿಂಬದಿಯ ಕಿಟಕಿಯ ಗಾಜು ಒಡೆದು ಹಿಂಬದಿ ಬಾಗಲಿನ ಚಿಲಕ ತೆಗದು ಒಳ ಹೊಕ್ಕಿದ ಕಳ್ಳರು 55 ಗ್ರಾಂ ತೂಕದ 5.50 ಲಕ್ಷ ತೂಕದ ಚಿನ್ನಾಭರಣ ಹಾಗೂ ₹10 ಸಾವಿರ ನಗದು ದೋಚಿ ಪರಾರಿಯಾಗಿ ದ್ದಾರೆ ಎಂದೂ ದೂರಿನಲ್ಲಿ ತಿಳಿಸಿ ದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋಕರ್ಣದಲ್ಲಿ ಹದಗೆಟ್ಟ ಆಡಳಿತ: ಜನರ ಪರದಾಟ

ಆದಾಯ ಬರುವ ಕೆಲಸಕ್ಕಷ್ಟೇ ಒತ್ತು ನೀಡುತ್ತಿರುವ ಗ್ರಾಪಂ | ಕಾಂಚಾಣ ಕೈಗಿಟ್ಟರೆ ಮಾತ್ರ ಕೆಲಸ ಎಂಬ ಆರೋಪ

• **ಕನ್ನಡಪ್ರಭ ವಾರ್ತೆ** ಗೋಕರ್ಣ

ಸೊಕ್ಕು ಇದ್ದವರಿಗೆ ಯಾಣ, ರೊಕ್ಕ ಇದ್ದವರಿಗೆ ಗೋಕರ್ಣ ಎಂದು ಪ್ರಚಲಿತದಲ್ಲಿರುವ ಗಾದೆ ಮಾತು ಇಲ್ಲಿನ ಸ್ಥಳೀಯ ಆಡಳಿತಕ್ಕೆ ಅನ್ವಯವಾಗುತ್ತಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಒಂದು ರಸ್ತೆಯಲ್ಲಿ ಧೂಳಿನ ರಾಶಿ ಇನ್ನೊಂದು ಮಾರ್ಗದಲ್ಲಿ ಕಸದ ರಾಶಿ, ಹೀಗೆ ಎಲ್ಲೆಡೆ ಸಮಸ್ಯೆಗಳು ರಾರಾಜಿಸುತ್ತಿದ್ದು, ಇದನ್ನು ಸರಿಪಡಿಸುವ ಗೋಜಿಗೆ ಹೋಗದ ಗ್ರಾಮ ಪಂಚಾಯಿತಿ ಕೇವಲ ತಮಗೆ ಆದಾಯ ಬರುವ ಕೆಲಸ ಮಾಡುತ್ತಿದ್ದು, ಜನಸಾಮಾನ್ಯರ ಕೆಲಸವನ್ನು ನಿರ್ಲಕ್ಷಿಸುತ್ತಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ.

ಏನಾಗುತ್ತಿದೆ?: ಇ-ಸ್ವತ್ತು ಮತ್ತಿತರ ಕೆಲಸ ಕಾರ್ಯಗಳಿಗೆ ಇಂತಿಷ್ಟು ಎಂದು ಹಣ ನಿಗದಿಗೊಳಿಸಿದ್ದಾರೆ ಎನ್ನಲಾಗಿದ್ದು, ಕಾಂಚಾಣ ಕೈಗಿಟ್ಟರೆ ಮಾತ್ರ ಕೆಲಸವಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಯಾವುದಾದರೂ ಸಮಸ್ಯೆ, ತೊಂದರೆ ಕುರಿತು ಅರ್ಜಿ ನೀಡಿದರೆ, ಆ ಅರ್ಜಿದಾರನ ವಿರುದ್ಧವೇ ಪ್ರತಿ ದೂರು ನೀಡಿ ಅವನನ್ನು ಹೆದರಿಸುವ ವ್ಯವಸ್ಥಿತ ಕಾರ್ಯ ಆಗುತ್ತಿದೆ ಎಂದು ಇಲ್ಲಿನ ಕೆಲವರು ಹೇಳುತ್ತಾರೆ.

ಹಳೆ ಮನೆಯ ದುರಸ್ತಿ ಅಥವಾ ಚಾವಣಿ ನಿರ್ಮಾಣ ಮಾಡುವವರನ್ನು ಗುರುತಿಸಿ ಅಂಥವರಿಗೆ ನೋಟಿಸ್ ನೀಡಿ, ನೀವು ಅಕ್ರಮ ಕಟ್ಟಡ ಕಟ್ಟುತ್ತಿದ್ದೀರಿ, ತೆರವುಗೊಳಿಸಿ ಎಂದು ಸೂಚಿಸಲಾಗುತ್ತಿದೆ. ಆದರೆ, ವಾಸ್ತವಾಗಿ ಅಕ್ರಮ ಕಟ್ಟಡ ನಿರ್ಮಾಣ ಮಾಡುವವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಜನರು ಹೇಳುತ್ತಿದ್ದಾರೆ.

ವರಸೆ ಬದಲು: ಇಲ್ಲಿನ ಸಂಗಮ ನಾಲಾದ ಸೇತುವೆಯನ್ನು ಆಕ್ರಮಿಸಿ ಅಂಗಡಿ ಮುಂಗಟ್ಟು ಮುಂದೆ ತಂದಿರುವುದನ್ನು ಸ್ವತಃ ಶಾಸಕ ದಿನಕರ ಶೆಟ್ಟಿ ವೀಕ್ಷಿಸಿ ವಾಹನ ಸಂಚಾರಕ್ಕೆ ತೊಡಕಾಗುತ್ತಿರುವುದನ್ನು ಅರಿತು ತೆರವುಗೊಳಿಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಆರು ತಿಂಗಳ ಕಳೆದರೂ ಯಾವುದೇ ಕ್ರಮವಾಗಿಲ್ಲ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಚಾರಿಸಿದರೆ ರಸ್ತೆ ಆಕ್ರಮಿಸಿದ ಅಂಗಡಿ-ಮುಂಗಟ್ಟುಗಳನ್ನು ರಸ್ತೆಗೆ ಸಂಬಂಧಿಸಿದ ಆಯಾ ಇಲಾಖೆಯವರು ತೆರವು ಮಾಡಬೇಕು, ಆ ಕೆಲಸ ಗ್ರಾಮ ಪಂಚಾಯಿತಿದ್ದಲ್ಲ ಎಂದಿದ್ದಾರೆ. ಹಾಗಾದರೆ ಶಾಸಕರು ಸೂಚಿಸಿದ ದಿನವೇ ಅವರಿಗೆ ತಿಳಿಸಿದರೆ ಅವರು ಆಯಾ ಇಲಾಖೆಗೆ ಹೇಳುತ್ತಿದ್ದರಲ್ಲವೇ ಎಂದು ಪ್ರಶ್ನಿಸಿದಾಗ ತಮ್ಮ ಮಾತಿನ ವರಸೆ ಬದಲಿಸಿದ್ದಾರೆ.



ಮುಖ್ಯ ಕಡಲತೀರದ ಗ್ರಾಮ ಪಂಚಾಯಿತಿ ಜಾಗದಲ್ಲಿ ಕಾಯಂ ಕಟ್ಟಡ ನಿರ್ಮಿಸಿರುವುದು

ಎಲ್ಲ ಮಾಮೂಲಿ

ಪ್ರವಾಸಿ ತಾಣದಲ್ಲಿ ಎಲ್ಲವೂ ಮಾಮೂಲಿಯಲ್ಲಿ ನಡೆಯುತ್ತಿದ್ದು, ಇದರಂತೆ ಹೊರ ಜಿಲ್ಲೆಗಳಿಂದ ಬಂದು ವಹಿವಾಟು ನಡೆಸುವ ಅಂಗಡಿಕಾರರ ವಹಿವಾಟು ''ಮಾಮೂಲಿ''ಗೆ ಒಳಪಟ್ಟಂತೆ ತೋರುತ್ತಿದೆ. ಒಟ್ಟಾರೆ ಜನಸಾಮಾನ್ಯ ಮಾತ್ರ ಅಗತ್ಯ ಕೆಲಸ ಕಾರ್ಯಗಳಿಗೆ ಹೈರಾಣಾಗಿದ್ದರೆ, ಪ್ರವಾಸಿಗರು ಮೂಲಭೂತ ಸೌಕರ್ಯವಿಲ್ಲದೆ ಪರದಾಡುವುದು ಮುಂದುವರಿದಿದೆ.

ರಸ್ತೆಯನ್ನು ಆಕ್ರಮಿಸಿರುವ ಅಂಗಡಿ-ಮುಂಗಟ್ಟುಗಳನ್ನು ರಸ್ತೆ ನಿರ್ವಹಣೆ ಮಾಡುವ ಆಯಾ ಇಲಾಖೆಯೇ ಮಾಡಬೇಕಿದ್ದು, ಗೋಕರ್ಣ ಪಂಚಾಯಿತಿ ಸಹಕಾರ ನೀಡುತ್ತದೆ. ಅಕ್ರಮ ಕಟ್ಟಡ ಹಾಗೂ ನಿಯಮಮೀರಿ ನಡೆಯುತ್ತಿರುವ ಕೆಲಸಗಳಿಗೆ ನಾವು ಕ್ರಮ ತೆಗೆದುಕೊಳ್ಳುವ ಕುರಿತು ಸಂಬಂಧಿಸಿದವರಿಗೆ ನೋಟಿಸ್ ನೀಡಿದ್ದೇವೆ. ಮುಖ್ಯ ಕಡಲತೀರದಲ್ಲಿ ತಲೆ ಎತ್ತಿರುವ ಕಟ್ಟಡದ ಜಾಗ ಗ್ರಾಮ ಪಂಚಾಯಿತಿಯದ್ದಾಗಿದ್ದು, ಗ್ರಾಪಂನಿಂದ ನೇರವಾಗಿ ಕಟ್ಟಡ ತೆರವುಗೊಳಿಸಲು ಅವಕಾಶವಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ.

• **ವಿ.ಎ. ಪಟಗಾರ**
ಪಿಡಿಒ ಗೋಕರ್ಣ

ತಿಪ್ಪೇಸ್ವಾಮಿ ಎ.ಗೆ ಡಾಕ್ಟರೇಟ್

ಕಾರವಾರ: ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಕೈಗಾರಿಕರಸಾಯನ ಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕ ತಿಪ್ಪೇಸ್ವಾಮಿ.ಎ ಸ'ಲ್ಲಿಸಿರ'ುವ' ''ಸಿಂಥೆಸಿಸ್ ಸ್ಟ್ರಕ್ಚರಲ್ ಮ್ಯಾಗ್ನೆಟಿಕ್ ಆ್ಯಂಡ್ ಎಲೆಕ್ಟ್ರೋಕೆಮಿಕಲ್ ಆಫ್ ಡೋಪ್ಡ್ ಫೆರಿಟಾಸ್ ನ್ಯಾನೋ ಪಾರ್ಟಿಕಲ್ಸ್'' ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾ ಲಯ 35ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರೊ.ಜಿ. ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.



ಕೆಳಹಂತದಲ್ಲಿ ವಿಮಾನ ಹಾರಾಟ-ಆತಂಕ ಬೇಡ: ಜಿಲ್ಲಾ ಆಡಳಿತ

ಕಾರವಾರ: ಖನಿಜಾನ್ವೇಷಣೆಗಾಗಿ ಜಿಲ್ಲೆಯಲ್ಲಿ ಕೆಳಹಂತದಲ್ಲಿ ವಿಮಾನ ಹಾರಾಟ ನಡೆಯುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯಿಂದ ನ್ಯಾಶನಲ್ ಏರೋ ಜಿಯೋ ಫಿಜಿಕಲ್ ಮ್ಯಾಪಿಂಗ್ ಪ್ರೋಗ್ರಾಮ್ ಭಾಗವಾಗಿ ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಮೀಕ್ಷಾ ಕಾರ್ಯಕ್ಕೆ ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿಕೊಂಡ ವಿಮಾನಗಳು ಕೆಳಹಂತದಲ್ಲಿ ಹಾರಾಟ ನಡೆಸುತ್ತಿವೆ. ಸರ್ವೆಯಿಂದ ಪಡೆದ ಮಾಹಿತಿಯನ್ನು ಖನಿಜಾನ್ವೇಷಣೆಯಲ್ಲಿ ತೊಡಗಿರುವ ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವಂತೆ ನ್ಯಾಶನಲ್ ಜಿಯೋ ಸೈಯನ್ಸ್ ಡಾಟಾ ರೆಪೋಸಿಟರಿ ಅಳವಡಿಸಿದ್ದಾರೆ. ಹೀಗಾಗಿ ವೈಜ್ಞಾನಿಕ ಸರ್ವೆ ಕಾರ್ಯದಲ್ಲಿ ನಿರಂತವಾಗಿರುವ ಕೆಳ ಹಂತದ ವಿಮಾನ ಹಾರಾಟದ ಕುರಿತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ತಿಳಿಸಲಾಗಿದೆ.